

# MONTHLY TEST MARCH 2026

Q. ID: ITISKILL0064CP

March 2026

Govt ITI T. Narasipura

Answer Key

Duration: 30 Mins

Total Marks: 10

Q.ID: ITISKILL0064CP

1. An activity that stops or reduces stress is called a stress buster. Which of the following according to you is not a stress buster? | ಒತ್ತಡವನ್ನು ನಿಲ್ಲಿಸುವ ಅಥವಾ ಕಡಿಮೆ ಮಾಡುವ ಚಟುವಟಿಕೆಯನ್ನು ಒತ್ತಡ ಬಸ್ಟರ್ ಎಂದು ಕರೆಯಲಾಗುತ್ತದೆ. ನಿಮ್ಮ ಪ್ರಕಾರ ಈ ಕೆಳಗಿನವುಗಳಲ್ಲಿ ಯಾವುದು ಸ್ಟ್ರೆಸ್ ಬಸ್ಟರ್ ಅಲ್ಲ?

A) Going to bed on time | ಸಮಯಕ್ಕೆ ಸರಿಯಾಗಿ ಮಲಗುವುದು.

B) Gardening | ತೋಟಗಾರಿಕೆ

C) Listening to music | ಹಾಡು ಕೇಳುತ್ತಿದ್ದೇನೆ

D) Spending long hours thinking about the problem | ಸಮಸ್ಯೆಯ ಬಗ್ಗೆ ದೀರ್ಘಕಾಲ ಯೋಚಿಸುವುದು.

**Answer: D) Spending long hours thinking about the problem | ಸಮಸ್ಯೆಯ ಬಗ್ಗೆ ದೀರ್ಘಕಾಲ ಯೋಚಿಸುವುದು.**

2. Goals are of 2 types \_\_\_\_\_. | ಗುರಿಗಳು 2 ವಿಧಗಳಾಗಿವೆ

A) rich and poor goals | ಶ್ರೀಮಂತ ಮತ್ತು ಕಳಪೆ ಗುರಿಗಳು

B) fixed-term and non-fixed term goals | ಸ್ಥಿರ-ಅವಧಿಯ ಮತ್ತು ಸ್ಥಿರವಲ್ಲದ ಅವಧಿಯ ಗುರಿಗಳು

C) good and bad goals | ಒಳ್ಳೆಯ ಮತ್ತು ಕೆಟ್ಟ ಗುರಿಗಳು

D) long-term and short-term goals | ದೀರ್ಘಕಾಲೀನ ಮತ್ತು ಅಲ್ಪಾವಧಿಯ ಗುರಿಗಳು

**Answer: D) long-term and short-term goals | ದೀರ್ಘಕಾಲೀನ ಮತ್ತು ಅಲ್ಪಾವಧಿಯ ಗುರಿಗಳು**

3. Which of these is a sign of good stress? | ಇವುಗಳಲ್ಲಿ ಯಾವುದು ಉತ್ತಮ ಒತ್ತಡದ ಸಂಕೇತವಾಗಿದೆ?

A) It prevents you from pursuing your goals | ಇದು ನಿಮ್ಮ ಗುರಿಗಳನ್ನು ಅನುಸರಿಸುವುದನ್ನು ತಡೆಯುತ್ತದೆ

B) It makes you doubt yourself | ಇದು ನಿಮ್ಮನ್ನು ಅನುಮಾನಿಸುತ್ತದೆ

C) Does not lead to long-term tension, loss of sleep | ದೀರ್ಘಾವಧಿಯ ಒತ್ತಡ, ನಿದ್ರೆಯ ನಷ್ಟಕ್ಕೆ ಕಾರಣವಾಗುವುದಿಲ್ಲ

D) Makes you physically ill or causes pain | ನಿಮ್ಮನ್ನು ದೈಹಿಕವಾಗಿ ಅಸ್ವಸ್ಥನನ್ನಾಗಿ ಮಾಡುತ್ತದೆ ಅಥವಾ ನೋವನ್ನು ಉಂಟುಮಾಡುತ್ತದೆ

**Answer: C) Does not lead to long-term tension, loss of sleep | ದೀರ್ಘಾವಧಿಯ ಒತ್ತಡ, ನಿದ್ರೆಯ ನಷ್ಟಕ್ಕೆ ಕಾರಣವಾಗುವುದಿಲ್ಲ**

4. Which of these statements is true? | ಈ ಹೇಳಿಕೆಗಳಲ್ಲಿ ಯಾವುದು ನಿಜ?

A) All jobs are available in all cities | ಎಲ್ಲಾ ಉದ್ಯೋಗಗಳು ಎಲ್ಲಾ ನಗರಗಳಲ್ಲಿ ಲಭ್ಯವಿದೆ

B) Some cities have more opportunities than others for certain job roles | ಕೆಲವು ನಗರಗಳು ಕೆಲವು ಉದ್ಯೋಗದ ಪಾತ್ರಗಳಿಗೆ ಇತರರಿಗಿಂತ ಹೆಚ್ಚಿನ ಅವಕಾಶಗಳನ್ನು ಹೊಂದಿವೆ

C) Only a few cities have job opportunities | ಕೆಲವು ನಗರಗಳಲ್ಲಿ ಮಾತ್ರ ಉದ್ಯೋಗಾವಕಾಶಗಳಿವೆ

D) Salary in metro cities is always higher than small towns | ಮೆಟ್ರೋ ನಗರಗಳಲ್ಲಿ ಸಂಬಳ ಯಾವಾಗಲೂ ಸಣ್ಣ ಪಟ್ಟಣಗಳಿಗಿಂತ ಹೆಚ್ಚಾಗಿರುತ್ತದೆ

**Answer: B) Some cities have more opportunities than others for certain job roles | ಕೆಲವು ನಗರಗಳು ಕೆಲವು ಉದ್ಯೋಗದ ಪಾತ್ರಗಳಿಗೆ ಇತರರಿಗಿಂತ ಹೆಚ್ಚಿನ ಅವಕಾಶಗಳನ್ನು ಹೊಂದಿವೆ**

5. What is a comfort zone? | ಆರಾಮ ವಲಯ ಎಂದರೇನು?

A) Our familiar lifestyle and behaviour is our comfort zone | ನಮ್ಮ ಪರಿಚಿತ ಜೀವನಶೈಲಿ ಮತ್ತು ನಡವಳಿಕೆಯು ನಮ್ಮ ಆರಾಮ ವಲಯವಾಗಿದೆ

B) It is a place where children live | ಇದು ಮಕ್ಕಳು ವಾಸಿಸುವ ಸ್ಥಳವಾಗಿದೆ

C) A place designed in airport for resting | ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿಗಾಗಿ ವಿನ್ಯಾಸಗೊಳಿಸಲಾದ ಸ್ಥಳ

D) It is a place where we go to sleep | ಇದು ನಾವು ಮಲಗಲು ಹೋಗುವ ಸ್ಥಳವಾಗಿದೆ

**Answer: A) Our familiar lifestyle and behaviour is our comfort zone | ನಮ್ಮ ಪರಿಚಿತ ಜೀವನಶೈಲಿ ಮತ್ತು ನಡವಳಿಕೆಯು ನಮ್ಮ ಆರಾಮ ವಲಯವಾಗಿದೆ**

6. Which of these is the full form of SWOT? | ಇವುಗಳಲ್ಲಿ SWOT ನ ಪೂರ್ಣ ರೂಪ ಯಾವುದು?

A) Strong World Olympic Team

B) Special Wellness Organization Theme

C) Strength Weakness Opportunity Threat

D) Speak Work Openly Together

**Answer: C) Strength Weakness Opportunity Threat**

7. \_\_\_\_\_ are the abilities and qualities you have as a person that helps you grow well in life and career. | \_\_\_\_\_ ಒಬ್ಬ ವ್ಯಕ್ತಿಯಾಗಿ ನೀವು ಹೊಂದಿರುವ ಸಾಮರ್ಥ್ಯಗಳು ಮತ್ತು ಗುಣಗಳು ಜೀವನ ಮತ್ತು ವೃತ್ತಿಜೀವನದಲ್ಲಿ ಉತ್ತಮವಾಗಿ ಬೆಳೆಯಲು ಸಹಾಯ ಮಾಡುತ್ತದೆ.

A) Opportunities | ಅವಕಾಶಗಳು

B) Personal strengths | ವೈಯಕ್ತಿಕ ಸಾಮರ್ಥ್ಯಗಳು

C) Personal weaknesses | ವೈಯಕ್ತಿಕ ದರ್ಬಲ್ಯಗಳು

D) Threats | ಬೆದರಿಕೆಗಳು

**Answer: B) Personal strengths | ವೈಯಕ್ತಿಕ ಸಾಮರ್ಥ್ಯಗಳು**

8. Which of these should be considered while making decisions? | ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇವುಗಳಲ್ಲಿ ಯಾವುದನ್ನು ಪರಿಗಣಿಸಬೇಕು?

A) Your personal priorities | ನಿಮ್ಮ ವೈಯಕ್ತಿಕ ಆದ್ಯತೆಗಳು

B) The choices of your friends | ನಿಮ್ಮ ಸ್ನೇಹಿತರ ಆಯ್ಕೆಗಳು

C) threat | ಬೆದರಿಕೆ

D) myth | ಪುರಾಣ

Answer: A) self awareness | ಸ್ವಯಂ ಅರಿವು

C) The rules of your community | ನಿಮ್ಮ ಸಮುದಾಯದ ನಿಯಮಗಳು

D) Your mood | ನಿಮ್ಮ ಮನಸ್ಥಿತಿ

Answer: A) Your personal priorities | ನಿಮ್ಮ ವೈಯಕ್ತಿಕ ಆದ್ಯತೆಗಳು

9. Having a clear idea of our personality including strengths, weaknesses, thoughts, beliefs, motivation, values etc is called \_\_\_\_\_. | ಸಾಮರ್ಥ್ಯಗಳು, ದೌರ್ಬಲ್ಯಗಳು, ಆಲೋಚನೆಗಳು, ನಂಬಿಕೆಗಳು, ಪ್ರೇರಣೆ, ಮೌಲ್ಯಗಳು ಇತ್ಯಾದಿಗಳನ್ನು ಒಳಗೊಂಡಂತೆ ನಮ್ಮ ವ್ಯಕ್ತಿತ್ವದ ಸ್ಪಷ್ಟ ಕಲ್ಪನೆಯನ್ನು ಹೊಂದಿರುವುದನ್ನು \_\_\_\_\_ ಎಂದು ಕರೆಯಲಾಗುತ್ತದೆ.

A) self awareness | ಸ್ವಯಂ ಅರಿವು

B) belief | ನಂಬಿಕೆ

10. What is mindfulness? | ಸಾವಧಾನತೆ ಎಂದರೇನು?

A) It is about sharpening your brain | ಇದು ನಿಮ್ಮ ಮೆದುಳನ್ನು ಚುರುಕುಗೊಳಿಸುವುದಾಗಿದೆ

B) It is the word used to describe people who are full of thoughts | ಇದು ಆಲೋಚನೆಗಳಿಂದ ತುಂಬಿರುವ ಜನರನ್ನು ವಿವರಿಸಲು ಬಳಸುವ ಪದವಾಗಿದೆ

C) It is the ability to be fully present in a moment | ಇದು ಒಂದು ಕ್ಷಣದಲ್ಲಿ ಸಂಪೂರ್ಣವಾಗಿ ಇರುವ ಸಾಮರ್ಥ್ಯ

D) It is the technique of not minding anything | ಯಾವುದಕ್ಕೂ ತಲೆಕೆಡಿಸಿಕೊಳ್ಳದ ತಂತ್ರವಿದು.

Answer: C) It is the ability to be fully present in a moment | ಇದು ಒಂದು ಕ್ಷಣದಲ್ಲಿ ಸಂಪೂರ್ಣವಾಗಿ ಇರುವ ಸಾಮರ್ಥ್ಯ